

**ಕರ್ನಾಟಕ ವಿಧಾನ ಪರಿಷತ್ತು**

1) ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ

: 421(598)

2) ಸದಸ್ಯರ ಹೆಸರು

: ಶ್ರೀ ಚಿದಾನಂದ್ ಎಂ.ಗೌಡ (ಪದವೀಧರರ ಕ್ಷೇತ್ರ)

3) ಉತ್ತರಿಸುವ ದಿನಾಂಕ

: 14.08.2025

4) ಉತ್ತರಿಸುವವರು


: ಮಾನ್ಯ ಮುಖ್ಯಮಂತ್ರಿಗಳು

| ಕ್ರ. ಸಂ. | ಪ್ರಶ್ನೆ                                                                                                                                                    | ಉತ್ತರ                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                |
|----------|------------------------------------------------------------------------------------------------------------------------------------------------------------|--------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|
| ಅ)       | ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯು ಯಾರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ; ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವೇ;                                                        | ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                                   |
| ಆ)       | ರಾಜ್ಯದ ಎಷ್ಟು ಜನ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟೀಸ್ ನೀಡಲಾಗಿದೆ; ಯಾವ ಅವಧಿಯಿಂದ ಯಾವ ಅವಧಿಯವರೆಗೆ ತೆರಿಗೆ ಪಾವತಿಸುವಂತೆ ನೋಟೀಸ್ ನೀಡಲಾಗಿದೆ;                  | ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಕಲಂ 22ರನ್ವಯ ಸರಕು ಪೂರೈಕೆದಾರರ ಸಮಗ್ರ ವಾರ್ಷಿಕ ವಹಿವಾಟು ರೂ.40 ಲಕ್ಷಗಳು ಅಥವಾ ಸೇವೆಗಳ ಪೂರೈಕೆದಾರರ ಸಮಗ್ರ ವಾರ್ಷಿಕ ವಹಿವಾಟು ರೂ.20 ಲಕ್ಷಗಳನ್ನು ಮೀರಿದ್ದರೂ ಕೂಡ ಜಿ.ಎಸ್.ಟಿ. ಕಾಯ್ದೆಯ ಕಲಂ 22ರಡಿ ನೋಂದಣಿಯನ್ನು ಪಡೆಯದ ವರ್ತಕರಿಗೆ ನೋಂದಣಿ ಪಡೆಯುವಂತೆ 11597 ಜನ ವರ್ತಕರುಗಳಿಗೆ ತಿಳುವಳಿಕೆ ಪತ್ರಗಳನ್ನು ಹಾಗೂ ಕಾರಣ ಕೇಳುವ ನೋಟೀಸುಗಳನ್ನು ನೀಡಲಾಗಿದೆ. ಯಾವುದೇ ವರ್ತಕರಿಗೆ ತೆರಿಗೆ ಪಾವತಿಸುವಂತೆ ತಗಾದೆ (Demand) ನೋಟೀಸುಗಳನ್ನು ನೀಡಿರುವುದಿಲ್ಲ.                                                                                                                                                                                                                                                                                                                                                                                                                                                                                                                                                          |
| ಇ)       | ಬೀದಿ ಬದಿಯ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ತೆರಿಗೆ ಪಾವತಿಸುವಂತೆ ನೋಟೀಸ್ ನೀಡಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, ಸದರಿ ಲೋಪ ಸರಿಪಡಿಸಲು ಸರ್ಕಾರ ಕೈಗೊಂಡ ಕ್ರಮಗಳೇನು; | <p>ಸರ್ಕಾರದ ಗಮನಕ್ಕೆ ಬಂದಿರುತ್ತದೆ.</p> <p>ಸರಕು ಮತ್ತು ಸೇವಾ ತೆರಿಗೆ ಕಾಯ್ದೆ-2017ರ ಕಲಂ 22 ರಡಿ ನೋಂದಣಿ ಪಡೆಯುವ ಸಂಬಂಧ ಸಮಗ್ರ ವಾರ್ಷಿಕ ವಹಿವಾಟಿನ ಮಿತಿ ಮೀರಿದ್ದರೂ ಕೂಡ ನೋಂದಣಿ ಪಡೆಯದ ವರ್ತಕರಿಗೆ ನೋಂದಣಿ ಪಡೆಯುವಂತೆ ತಿಳುವಳಿಕೆ ಪತ್ರಗಳನ್ನು ಹಾಗೂ ಕಾರಣ ಕೇಳುವ ನೋಟೀಸುಗಳನ್ನು ನೀಡಲಾಗಿರುತ್ತದೆಯೇ ವಿನಃ ತೆರಿಗೆ ಪಾವತಿಸುವಂತೆ ತಗಾದೆ (Demand) ನೋಟೀಸುಗಳನ್ನು ನೀಡಿರುವುದಿಲ್ಲ.</p> <p>ವರ್ತಕರಲ್ಲಿನ ಆತಂಕವನ್ನು ದೂರ ಮಾಡಲು ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ.</p> <ol style="list-style-type: none"> <li>1. ತಿಳುವಳಿಕೆ ಪತ್ರ ಹಾಗೂ ಸರ್ಕಾರದ ಕಾರಣ ಕೇಳುವ ನೋಟೀಸ್ ಪಡೆದ ವರ್ತಕರು ಪ್ರತ್ಯುತ್ತರ ಸಲ್ಲಿಸುವ ಹಾಗೂ ವೈಯಕ್ತಿಕವಾಗಿ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.</li> <li>2. ವರ್ತಕರು ಸಲ್ಲಿಸಿದ ಸಾಕ್ಷಿಗಳು ಹಾಗೂ ದಾಖಲೆಗಳ ಆಧಾರದ ಮೇಲೆ ಇಲಾಖೆಯು ವಾರ್ಷಿಕ ವಹಿವಾಟನ್ನು ಪರಿಶೀಲಿಸಿ, ತೆರಿಗೆ ಬಾಧ್ಯತೆ ಇದೆಯೋ ಹಾಗೂ ನೋಂದಣಿ ಅವಶ್ಯಕತೆ ಇದೆಯೋ ಎಂದು ನಿರ್ಧರಿಸಲಾಗುವುದು.</li> <li>3. ವಿಭಾಗೀಯ ಮಟ್ಟದಲ್ಲಿ ಮತ್ತು ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿಗಳ ಮಟ್ಟದಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.</li> <li>4. ವಿಭಾಗೀಯ ಮಟ್ಟದಲ್ಲಿ ನೋಂದಣಿ ಜಾಗೃತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ.</li> </ol> |



|    |                                                                                                                                                                                                                     |                                                                                                                                                                                                                                                                                                                                                                                                                                                               |
|----|---------------------------------------------------------------------------------------------------------------------------------------------------------------------------------------------------------------------|---------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------|
| ಈ) | ಪಾಣಿಜ್ಜ ತೆರಿಗೆ ಇಲಾಖೆಯ ಈ ಕ್ರಮದಿಂದ ಡಿಜಿಟಲ್ ಪಾವತಿಯ ಮೇಲೆ ನಕರಾತ್ಮಕ ಪರಿಣಾಮ ಉಂಟಾಗುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, ಇದರ ಪರಿಹಾರಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು;                                                      | ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.                                                                                                                                                                                                                                                                                                                                                                                                                                |
| ಉ) | ಎಷ್ಟು ವರ್ಷದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ; ಹಾಗೂ ಇದರ ಮೊತ್ತವೆಷ್ಟು; ಇದಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುವ ಅವಶ್ಯಕತೆಯಿದೆಯೇ; ಇದ್ದಲ್ಲಿ ಪಡೆಯಲು ಸರ್ಕಾರ ಕೈಗೊಂಡ ಕ್ರಮಗಳೇನು? | ಪ್ರಸ್ತುತ ಸೂಚನಾ ಪತ್ರ ಪಡೆದಿರುವ ವರ್ತಕರು, ಸರಕು ಮತ್ತು ಸೇವೆಗಳ ತೆರಿಗೆಯ ಅಧಿನಿಯಮದ ನಿಯಮಾನುಸಾರ ಅವರು ಸಲ್ಲಿಸುವ ಸ್ಪಷ್ಟೀಕರಣದ ಆಧಾರದ ಮೇಲೆ ಸಂಪೂರ್ಣ ತೆರಿಗೆ ವಿನಾಯಿತಿಗೆ ಒಳಪಟ್ಟ ವರ್ತಕರುಗಳಿಗೆ ನೋಂದಣಿ ಬಾಧ್ಯತೆಗೆ ವಿನಾಯಿತಿ ನೀಡಿ, ಇದಕ್ಕೆ ಸಂಬಂಧಿಸಿದಂತೆ ನೀಡಲಾದ ಸೂಚನಾ ಪತ್ರವನ್ನು ನಿಯಮಾನುಸಾರ ಕೈಬಿಡಲಾಗುವುದು. ನಿರೀಕ್ಷಿತ ತೆರಿಗೆ ಬಾಧ್ಯತೆಯು ಹೊಂದಿರುವ ವರ್ತಕರು ನಿಯಮಾನುಸಾರ ನೋಂದಣಿ ಪಡೆಯುವ ಅವಶ್ಯಕತೆ ಇದ್ದು, ಪ್ರಸ್ತುತ ವರ್ತಕರಿಂದ ಸಲ್ಲಿಸಲಾದ ಸ್ಪಷ್ಟೀಕರಣಗಳು ಮತ್ತು ಉತ್ತರಗಳ ಪರಿಶೀಲನಾ ಪ್ರಕ್ರಿಯೆಯು ಪ್ರಗತಿಯಲ್ಲಿದೆ. |

ಸಂಖ್ಯೆ: ಆಇ 50 ಸಿಎಸ್‌ಎಲ್ 2025

  
 (ಸಿದ್ದರಾಮಯ್ಯ)  
 ಮುಖ್ಯಮಂತ್ರಿ